



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 15 | ಜುಲೈ 20, 2022 | ಬುಧವಾರ | ಪುಟಗಳು : 8 | ಬೆಲೆ : 2/-

ದಾವಾ ಪ್ರಕರಣಗಳನ್ನು ದಾಖಲಿಸಲು ಅನುಸರಿಸಬೇಕಾದ ಅಂಶಗಳ ಕುರಿತು

ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಟ್ಟಣ ಸಹಕಾರ ಬ್ಯಾಂಕುಗಳ ಒಂದು ದಿನದ ಸಭೆ

ಹುಬ್ಬಳ್ಳಿ : ಹುಬ್ಬಳ್ಳಿ ಪ್ರಾಂತೀಯ ಕಛೇರಿಯ ಮಹಾಮಂಡಳವು ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಬ್ಯಾಂಕಿನ ದಾವಾ ಪ್ರಕರಣ ದಾಖಲಿಸುವ ಬಗ್ಗೆ ಅನುಸರಿಸಬೇಕಾದ ಅಂಶಗಳ ಕುರಿತು ದಿನಾಂಕ : 30.06.2022 ರಂದು ಒಂದು ದಿನದ ಸಭೆಯನ್ನು ದಿ ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಏರ್ಪಡಿಸಲಾಗಿತ್ತು.

ಈ ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರು (ನಿ.441) ಹಾಗೂ ಪೀಠಾಧಿಕಾರಿಗಳಾದ ಶ್ರೀ ಕಲ್ಲಪ್ಪ ಓಬಣ್ಣಗೋಳ ವಹಿಸಿ ಬ್ಯಾಂಕಿನ ದಾವಾ ಪ್ರಕರಣಗಳನ್ನು ದಾಖಲಿಸುವಾಗ ದಾವಾ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳ ಬಗ್ಗೆ ವಿವರವಾಗಿ ತಿಳಿಸಿದರು. ಸಾಲ ನೀಡುವಾಗ ಬ್ಯಾಂಕಿನ ಉಪನಿಯಮ ಸಾಲದ ನಿಯಮಗಳನ್ನು ಪರಿಶೀಲಿಸುವುದು ಮತ್ತು ಸಾಲ ನೀಡುವ ಮುಂಚೆ ಸಾಲ ಮರುಪಾವತಿಯ ಕುರಿತು ಸಾಲಗಾರನ ಬಗ್ಗೆ ಸವಿಸ್ತಾರವಾಗಿ ವಿವರ ತಿಳಿದುಕೊಂಡು ಸಾಲ ಮಂಜೂರಾತಿ ಕ್ರಮವಿಡುವುದು ಸೂಕ್ತ ವೆಂದು ತಿಳಿಸಿದರು. ಬ್ಯಾಂಕಿನಿಂದ ಮಂಜೂರಾದ ಸಾಲವು ಸಾಲಗಾರರಿಂದ



ಪೂರ್ತಿ ಹಣ ವಸೂಲಾಗುವವರೆಗೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಯವರ ಜವಾಬ್ದಾರಿ ಇರುತ್ತದೆ. ತಮ್ಮ ಹಂತದಲ್ಲಿ ವಸೂಲಾಗದಿದ್ದ ಪಕ್ಷದಲ್ಲಿ ಸಾಲ ಮರುಪಾವತಿಗೆ ಕಾನೂನು ಕ್ರಮವಿಟ್ಟು ವಸೂಲಾತಿ ಮಾಡುವುದು. ದಾವಾ ಪ್ರಕರಣವನ್ನು ದಾಖಲಿಸುವಾಗ ಸಹಕಾರ ಸಂಘಗಳ ಕಾಯ್ದೆಯಲ್ಲಿ ನಿಗದಿಪಡಿಸಿರುವ ಅವಧಿಯೊಳಗೆ ದಾವಾ ಪ್ರಕರಣ ದಾಖಲಿಸಲು ತಿಳಿಸಿದರು.

ಅಮಲ್ದಾರಿ ಪ್ರಕರಣಗಳ ವಿಷಯ ಕುರಿತು ಸಹಕಾರ ಸಂಘಗಳ ಸಹಾಯಕ ನಿಬಂಧಕರು (ನಿ.441) ಹಾಗೂ ವಸೂಲಾಧಿಕಾರಿಗಳಾದ ಶ್ರೀ ಎಸ್.ಕೆ.ಸಜ್ಜನ ರವರು ಅನುಸರಿಸಬೇಕಾದ ದಾಖಲಾತಿ ಕಾನೂನುಗಳ ಬಗ್ಗೆ ವಿವರವಾಗಿ ತಿಳಿಸಿದರು. ಪ್ರಾರಂಭದಲ್ಲಿ ಈ ಸಭೆಗೆ ಆಗಮಿಸಿದ ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ವೇದಿಕೆಯ ಮೇಲಿದ್ದ ಗಣ್ಯರನ್ನು ಮಹಾಮಂಡಳದ ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ವಿಶ್ವನಾಥ ಬಿ ಕುಲಕರ್ಣಿ ಸ್ವಾಗತಿಸಿದರು.

ಕೊನೆಯಲ್ಲಿ ದಿ ಹುಬ್ಬಳ್ಳಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಪಿ.ಬಿ. ಮಠಪತಿ ವಂದನಾರ್ಪಣೆಯೊಂದಿಗೆ ಸಭೆಯನ್ನು ಅಂತ್ಯಗೊಳಿಸಲಾಯಿತು.



ಸಹಕಾರ ಸಂಘಗಳ ನಿಬಂಧಕರಾಗಿ ಕ್ಯಾಪ್ಟನ್ ಡಾ|| ಕೆ. ರಾಜೇಂದ್ರ

ಬೆಂಗಳೂರು : ಹಿರಿಯ ಐಎಎಸ್ ಅಧಿಕಾರಿ ಕ್ಯಾಪ್ಟನ್ ಡಾ|| ಕೆ. ರಾಜೇಂದ್ರ ರವರು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಶ್ರೀಯುತರನ್ನು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ನಂತರ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.



ಅಭೀಯ ಸಹಕಾರಿಗಳೇ...



ಆರ್ಥಿಕ ವಿಪತ್ತಿನಿಂದ ಪಾರಾಗಲು ಸಿರಿವಂತರ ಮೇಲೆ ಶೇ.2ರಷ್ಟು ಸಂಪತ್ತು ತೆರಿಗೆ ವಿಧಿಸಬೇಕಿದೆ

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆತ ಕಾಲದಲ್ಲಿ ರೂಪಾಯಿಯ ಮೌಲ್ಯ ಅಮೆರಿಕಾದ ಡಾಲರ್ ಮೌಲ್ಯಕ್ಕೆ ಸರಿಸಮನಾಗಿತ್ತು. ನಂತರದ ದಿನಗಳಲ್ಲಿ ರೂಪಾಯಿ ಮೌಲ್ಯ ಕಡಿಮೆಯಾಗುತ್ತಲೇ ಇರುವುದು ನಿಜವಾದರೂ, ರೂಪಾಯಿಯ ಮೌಲ್ಯ, ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆಯ ಕಾಲಕ್ಕೆ ವಿಪರೀತ ಕುಸಿಯುತ್ತಿದೆ. ಮಾತ್ರವಲ್ಲ ದೇಶದಲ್ಲಿ ಹಣದುಬ್ಬರ ಕೂಡ ಹೆಚ್ಚಾಗಿದ್ದು, ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಯಾವುದೇ ಪ್ರಯತ್ನಗಳು ಫಲಿಸುತ್ತಿರುವ ಹಾಗೆ ನನಗೆ ಕಾಣುತ್ತಿಲ್ಲ.

ಪ್ರಸ್ತುತ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಒಂದು ಡಾಲರ್‌ಗೆ ರೂಪಾಯಿಯ ಮೌಲ್ಯ ರೂ. 54 ಅಥವಾ ಸ್ವಲ್ಪ ಹೆಚ್ಚಿದಂತೆ ನೆನಪು. ಆದರೆ, ಈಗ ಡಾಲರ್ ಮುಂದೆ ನಿತ್ಯ ಕುಸಿಯುತ್ತಿರುವ ರೂಪಾಯಿ ಮೌಲ್ಯ 80 ರೂಪಾಯಿಯ ಬಳಿಗೆ ಬಂದು ನಿಂತಿದೆ. ರೂಪಾಯಿ ಹೀಗೆ ತನ್ನ ಮೌಲ್ಯ ಕಳೆದುಕೊಳ್ಳುತ್ತಿರುವ ಕಾರಣದಿಂದಾಗಿ ಜನರು ತಾವು ಖರೀದಿಸುವ ಪ್ರತಿಯೊಂದು ವಸ್ತುವಿನ ಮೇಲೂ ಅಧಿಕ ಹಣ ತೆರಬೇಕಾಗಿ ಬಂದಿದೆ. ಹೀಗೆ ಆದಲ್ಲಿ ಮುಂದಿನ ದಿನಗಳಲ್ಲಿ ಜನರು ಖರೀದಿಸುವ ಶಕ್ತಿಯೂ ಕುಂದುವ ಸಾಧ್ಯತೆಗಳು ಇದೆ ಎಂದು ಹೇಳ ಬಯಸುತ್ತೇನೆ.

ಕೆಲ ಆರ್ಥಿಕ ತಜ್ಞರ ಪ್ರಕಾರ, ಮುಂದಿನ ದಿನಗಳಲ್ಲಿ ಅಮೆರಿಕದ ಹಣದುಬ್ಬರ ಶೇ.9ರ ಗಡಿಹಾಯಗಿದ್ದು, ಅಲ್ಲಿನ ಕೇಂದ್ರೀಯ ಬ್ಯಾಂಕ್ ಬಡ್ಡಿ ದರ ಏರಿಸಲು ಮುಂದಾಗಲಿದೆ. ಹಾಗಾದಲ್ಲಿ, ನಮ್ಮ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವ ವಿದೇಶಿ ಹೂಡಿಕೆದಾರರು ತಮ್ಮ ಹೂಡಿಕೆಯನ್ನು ಹಿಂಪಡೆದು ಅಮೆರಿಕದತ್ತ ಹೊರಳಲಿದ್ದಾರೆ.

ಇನ್ನೊಂದೆಡೆ ಕೇಂದ್ರ ಸರ್ಕಾರ ಆಹಾರದ ಎಲ್ಲ ಬಗೆಯ ಧಾನ್ಯಗಳ ಮೇಲೆ ಇಷ್ಟು ವರ್ಷಗಳಿಂದ ಇಲ್ಲದ ಶೇ.5ರಷ್ಟು ಸರಕು ಮತ್ತು ಸೇವಾ ತೆರಿಗೆ ವಿಧಿಸಿದೆ. ಇದರಿಂದ ಒಂದು ಕ್ಲಿಂಟಾಲ್ ಅಕ್ಕಿಯ ದರವೇ ಮುನ್ನೂರು ರೂಪಾಯಿಯಷ್ಟು ಹೆಚ್ಚಾಗಲಿದೆ. ಈಗಾಗಲೇ ಹಾಲು, ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ಮುಂದಿನ ದಿನಗಳಲ್ಲಿ ಜನ ಪ್ರತಿಯೊಂದಕ್ಕೂ ಅಧಿಕ ದರ ತೆರಬೇಕಾಗಿ ಬಂದಿದೆ. ಒಟ್ಟಾರೆ ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿರುವುದು ಮಾತ್ರವಲ್ಲ ಜನರ ಸ್ಥಿತಿಯೂ ಗಂಭೀರವಾಗಿರುವುದನ್ನು ನಾವು ಕಾಣುತ್ತಿದ್ದೇವೆ. ಆದರೂ ಕೇಂದ್ರ ಸರ್ಕಾರ ಈ ವಿಷಯವಾಗಿ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ದೇಶದ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರ, ಸಿರಿವಂತರ ಬೃಹತ್ ಸಂಸ್ಥೆಗಳ ಮೇಲೆ ಇದ್ದ ರೂ. 1.45 ಲಕ್ಷ ಕೋಟಿ ತೆರಿಗೆಗೆ ವಿನಾಯಿ ನೀಡಿದೆ. ಕೆಲ ಆರ್ಥಿಕ ತಜ್ಞರ ಪ್ರಕಾರ; ದೇಶದ 142 ಸಿರಿವಂತರ ಬಳಿ ಇರುವ ಸಂಪತ್ತಿನ ಒಟ್ಟು ಮೌಲ್ಯವು ರೂ.53 ಲಕ್ಷ ಕೋಟಿಗೂ ಅಧಿಕ. ಇವರ ಮೇಲೆ ಶೇ.2ರಷ್ಟು ಸಂಪತ್ತು ತೆರಿಗೆ ವಿಧಿಸಿದರೂ, ಬರುವ ವರಮಾನದಲ್ಲಿ ಆಹಾರ ಧಾನ್ಯಗಳ ಮೇಲಿನ ತೆರಿಗೆ ಇಳಿಸಬಹುದು ಹಾಗೂ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ದೇಶದ ಜನ ನೆಮ್ಮದಿಯಿಂದ ಬಾಳಬಹುದಾಗಿದೆ. ಇದು ನನ್ನ ಆಶಯ ಮಾತ್ರವಲ್ಲ, ಎಲ್ಲರದ್ದೂ ಎಂದು ಭಾವಿಸುತ್ತೇನೆ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

ಮುಂದಿನ ದಿನಗಳಲ್ಲಿ ರೆಮೊ ದರ ಹೆಚ್ಚಳ ಸಾಧ್ಯತೆ

ನವದೆಹಲಿ : ಚಿಲ್ಲರೆ ಹಣದುಬ್ಬರ ದರವು ಜೂನ್ ತಿಂಗಳಲ್ಲಿ ಶೇ.7.01ರಷ್ಟಾಗಿದೆ ಮೇ ತಿಂಗಳಲ್ಲಿ ದಾಖಲಾಗಿದ್ದ ಶೇ.7.04ಕ್ಕೆ ಹೋಲಿಸಿದರೆ, ಅತ್ಯಲ್ಪ ಇಳಿಕೆ ಕಂಡಿದೆ. ಆದರೆ, ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿ ಮಾಡಿಕೊಂಡಿರುವ ಮಿತಿಗಿಂತ (ಶೇ.6) ಹೆಚ್ಚಿನ ಮಟ್ಟದಲ್ಲಿಯೇ ಉಳಿದಿದೆ.

ಇದರಿಂದಾಗಿ, ಆರ್‌ಬಿಐ ಮುಂದಿನ ದಿನಗಳಲ್ಲಿ ರೆಮೊ ದರವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂನ್ ತಿಂಗಳ ಅಂಕಿ-ಅಂಶವನ್ನೂ ಪರಿಗಣಿಸಿದರೆ ಹಣದುಬ್ಬರವು ಸತತ ಆರು ತಿಂಗಳಿನಿಂದ ಆರ್‌ಬಿಐ ಮಿತಿಗಿಂತ ಹೆಚ್ಚಿನ ಮಟ್ಟದಲ್ಲಿ ಉಳಿದಂತಾಗಿದೆ. ದೇಶದ ಕೈಗಾರಿಕಾ ಉತ್ಪಾದನೆಯ ಬೆಳವಣಿಗೆ ಪ್ರಮಾಣವು ಮೇ ತಿಂಗಳಲ್ಲಿ 12 ತಿಂಗಳ ಗರಿಷ್ಠ ಮಟ್ಟವಾದ ಶೇ.19.6ಕ್ಕೆ ತಲುಪಿದೆ. ಏಪ್ರಿಲ್ ತಿಂಗಳಲ್ಲಿ ಇದು ಶೇ.6.7ರಷ್ಟು ಇತ್ತು.

ಪ್ರತಿ ಉತ್ಪನ್ನದ ಬೆಲೆಯ ಮೇಲೆ ನಿಗಾ ಇರಿಸುವುದು ಹಾಗೂ ಹಣದುಬ್ಬರದ ಮೇಲಿನ ನಿಖರ ದಾಳಿಯು ಮುಂದುವರಿಯಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 'ಆರ್‌ಬಿಐ ಅಂದಾಜು ಮಾಡಿರುವಂತೆ, ಹಣಕಾಸು ವರ್ಷದ ದ್ವಿತೀಯಾರ್ಧ ಶುರುವಾಗುವವರೆಗೆ ಆರ್‌ಬಿಐ ಮತ್ತು ಸರ್ಕಾರ ಎಚ್ಚರಿಕೆ ವಹಿಸಬೇಕಿದೆ' ಎಂದು ನಿರ್ಮಲಾ ಹೇಳಿದ್ದಾರೆ. ಅಗತ್ಯ ವಸ್ತುಗಳ ಬೆಲೆಯ ಮೇಲೆ ನಾನು ಕಣ್ಣಿಡುತ್ತೇನೆ' ಎಂದೂ ನಿರ್ಮಲಾ ಭರವಸೆ ನೀಡಿದ್ದಾರೆ. ಏಪ್ರಿಲ್‌ನಿಂದ ಜೂನ್‌ವರೆಗಿನ ಅವಧಿಯಲ್ಲಿ ಹಣದುಬ್ಬರ ಪ್ರಮಾಣವು ಸರಾಸರಿ ಶೇ.7.3ರಷ್ಟು ದಾಖಲಾಗಿದೆ. ಇದು ಆರ್‌ಬಿಐ ಅಂದಾಜಿಗಿಂತ (ಶೇ.7.5) ತುಸು ಕಡಿಮೆ.

ಹಣದುಬ್ಬರ ಪ್ರಮಾಣ ತೀರ್ಮಾನಿಸುವಲ್ಲಿ ಮುಖ್ಯ ಪಾತ್ರ ವಹಿಸುವ ಆಹಾರ ವಸ್ತುಗಳ ಬೆಲೆಯು ಹೆಚ್ಚಿನ ಮಟ್ಟದಲ್ಲಿಯೇ ಇರುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೂಪಾಯಿ ಮೌಲ್ಯ ಕುಸಿಯುತ್ತಲೇ ಇರುವ ಕಾರಣ, ಆಮದು ಮಾಡಿಕೊಳ್ಳುವ ಸರಕುಗಳ ಬೆಲೆ ಜಾಸ್ತಿ ಆಗುವ ಸಾಧ್ಯತೆ ಹೆಚ್ಚಿದೆ. ರಷ್ಯಾದಿಂದ ಕಚ್ಚಾ ತೈಲವನ್ನು ರಿಯಾಯಿತಿ ಬೆಲೆಗೆ ತರಿಸಿಕೊಳ್ಳುತ್ತಿರುವುದು ಹಾಗೂ ವಿದೇಶಿ ವಿನಿಮಯವನ್ನು ಕಾಯ್ದಿಟ್ಟುಕೊಳ್ಳಲು ಆರ್‌ಬಿಐ ಕ್ರಮ ಕೈಗೊಂಡಿರುವುದು ಸಮಸ್ಯೆಯ ತೀವ್ರತೆಯನ್ನು ತುಸು ಕಡಿಮೆ ಮಾಡಬಹುದು' ಎಂದು ವಿಶ್ಲೇಷಕ ಸುಮನ್ ಚೌಧರಿ ಹೇಳಿದ್ದಾರೆ.

ಜುಲೈ ತಿಂಗಳ ಹಣದುಬ್ಬರ ಪ್ರಮಾಣವು ಜೂನ್ ತಿಂಗಳ ಮಟ್ಟಕ್ಕಿಂತ ಶೇ.0.20 ರಿಂದ ಶೇ.0.30ರಷ್ಟು ಜಾಸ್ತಿ ಆಗಬಹುದು ಎಂಬ ಅಂದಾಜು ಇದೆ. ಹೀಗಾಗಿ, ಆರ್‌ಬಿಐ ರೆಮೊ ದರವನ್ನು ಶೇ.0.35ರವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಇಂಡಿಯಾ ರೇಟಿಂಗ್ಸ್ ಆಂಡ್ ರಿಸರ್ಚ್ ಹೇಳಿದೆ.

ದಿ ಮರ್ಚಂಟ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಶಿಕ್ಷಣ ಮತ್ತು ವೃತ್ತಿತ್ವ ವಿಕಸನ ಕಾರ್ಯಕ್ರಮ

ಗದಗ : ದಿ ಮರ್ಚಂಟ್ಸ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಸಹಕಾರಿ ಬ್ಯಾಂಕುಗಳ ಸಿಬ್ಬಂದಿ ವರ್ಗದವರಿಗೆ ಏರ್ಪಡಿಸಿದ್ದ ಶಿಕ್ಷಣ ಮತ್ತು ವೃತ್ತಿತ್ವ ವಿಕಸನ ಕಾರ್ಯಕ್ರಮವನ್ನು ದಿ ಮರ್ಚಂಟ್ಸ್ ಲಿಬರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಗದಗ ಇದರ ಅಧ್ಯಕ್ಷರಾದ ಶ್ರೀ ಮೋಹನ ಕೋಟೆಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಮಾತನಾಡಿ ಹೊಸ ಕಾನೂನುಗಳು ಮತ್ತು ಹೊಸ ಆವಿಷ್ಕಾರಗಳನ್ನು ಅರಿತುಕೊಂಡು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ದಿ ಮರ್ಚಂಟ್ಸ್ ಲಿಬರಲ್ ಕೋ-ಆಪರೇಟಿವ್ ಬ್ಯಾಂಕಿನ ಸಿಬ್ಬಂದಿಗಳು, ದಿ ಲಕ್ಷ್ಮೀ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಗಜೇಂದ್ರಗಡ, ಆರ್ಪಾದ ಕೋ-ಆಪರೇಟಿವ್ ಬ್ಯಾಂಕ್ ಲಿ. ಗದಗ, ಲಾರಿ ಮಾಲೀಕರ ಸಂಘ ಮತ್ತು ಶಿವ ಸಂಗಮ ಚಿಟ್ಟಿ ಇದರ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಿಎ ನಟರಾಜ, ಸಿಎ ಸಚಿವ ಜಿ. ತನವಸಿ ಉಪನ್ಯಾಸ ನೀಡಿದರು.



ಪ್ರಾರಂಭದಲ್ಲಿ ದಿ ಮರ್ಚಂಟ್ಸ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಸಿಎ ಕೆ.ಎಸ್.ಚೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷರಾದ ಚಂದ್ರು ಬಾಳಿಹಳ್ಳಿಮಠ ಕಾರ್ಯಕ್ರಮದ ಉದ್ದೇಶ ಮತ್ತು ಪರಿಚಯ ಮಾಡಿದರು. ಬ್ಯಾಂಕಿನ ವ್ಯವಸ್ಥಾಪಕರಾದ ಶ್ರೀಮತಿ ಶೈಲಜಾ ಎನ್. ಹೊಸಂಗಡಿ ವಂದಿಸಿದರು.

ಟೆಕ್ನೊಟೈಲ್ ಮ್ಯಾನುಫ್ಯಾಕ್ಚರರ್ಸ್ ಕೋ-ಆಪರೇಟಿವ್ ಬ್ಯಾಂಕಿನಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ



ಮೊಡಬಳ್ಳಾಪುರ : ನಗರದ ಟೆಕ್ನೊಟೈಲ್ ಮ್ಯಾನುಫ್ಯಾಕ್ಚರರ್ಸ್ ಕೋ-ಆಪರೇಟಿವ್ ಬ್ಯಾಂಕಿನಿಂದ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿರುವ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಪಿ. ವಾಸುದೇವ, ಉಪಾಧ್ಯಕ್ಷ ಜಿ. ಮಂಜುನಾಥ, ನಿರ್ದೇಶಕ ಪಿ.ಸಿ. ವೆಂಕಟೇಶ್, ಎ.ಆರ್. ಶಿವಕುಮಾರ್, ಎ.ಎಸ್. ಕೇಶವ, ಕೆ.ಜಿ. ಗೋಪಾಲ್, ಡಿ. ಪ್ರಶಾಂತ್ ಕುಮಾರ್, ನಾರಾಯಣ್ ಎನ್. ನಾಯ್ಡು, ಬಿ.ಆರ್. ಉಮಾಕಾಂತ್, ಎ. ಗಿರಿಜಾ, ಡಾ.ಆರ್. ಇಂದಿರಾ, ವೃತ್ತಿಪರ ನಿರ್ದೇಶಕರಾದ ಎ.ಆರ್. ನಾಗರಾಜನ್, ಕೆ.ಎಂ. ಕೃಷ್ಣಮೂರ್ತಿ ಪ್ರಭಾರ ವ್ಯವಸ್ಥಾಪಕಿ ಎ.ಎಸ್.ಪುಷ್ಪಲತಾ ಮತ್ತಿತರರು ಉಪಸ್ಥಿತರಿದ್ದರು.



ರೂಪಾಯಿಯಲ್ಲಿ ಅಂತರರಾಷ್ಟ್ರೀಯ ವಹಿವಾಟು : ಆರ್‌ಬಿಐ ಕ್ರಮ

ಮುಂಬೈ : ಆಮದು ಮತ್ತು ರಫ್ತು ವಹಿವಾಟುಗಳನ್ನು ರೂಪಾಯಿ ಮೂಲಕ ನಡೆಸಲು ಹೆಚ್ಚುವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಂತೆ ಆರ್‌ಬಿಐ, ಬ್ಯಾಂಕ್‌ಗಳಿಗೆ ಸೋಮವಾರ ಸೂಚಿಸಿದೆ. ರೂಪಾಯಿಯಲ್ಲಿ ವಹಿವಾಟು ನಡೆಸಲು ಜಾಗತಿಕ ಮಟ್ಟದಲ್ಲಿ ವರ್ತಕರು ಹೆಚ್ಚಿನ ಆಸಕ್ತಿ ತೋರಿಸುತ್ತಿರುವ ಕಾರಣ ಈ ಕ್ರಮ ಎಂದು ಆರ್‌ಬಿಐ ಹೇಳಿದೆ.

ಆರ್‌ಬಿಐ ಇರಿಸಿರುವ ಈ ಹೆಜ್ಜೆಯ ಪರಿಣಾಮವಾಗಿ, ಆಮದು ಮತ್ತು ರಫ್ತು ವಹಿವಾಟನ್ನು ರೂಪಾಯಿ ಮೂಲಕ ನಡೆಸಲು ಅವಕಾಶ ಆಗಲಿದೆ ಎಂದು ಭಾರತೀಯ ರಫ್ತು ಸಂಘಟನೆಗಳ ಒಕ್ಕೂಟದ (ಎಫ್‌ಐಇಎ) ಅಧ್ಯಕ್ಷ

ಎ. ಶಕ್ತಿವೇಲ್ ಹೇಳಿದ್ದಾರೆ.

ಈ ನಡೆಯಿಂದಾಗಿ ಭಾರತದ ಕರೆನ್ಸಿಯನ್ನು ಅಂತರರಾಷ್ಟ್ರೀಯ ಕರೆನ್ಸಿಯನ್ನಾಗಿ ಗುರುತಿಸಿದಂತೆ ಆಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ವಾಣಿಜ್ಯ ವಹಿವಾಟುಗಳನ್ನು ಪೂರ್ಣಗೊಳಿಸಲು ಬ್ಯಾಂಕ್‌ಗಳು, ವಹಿವಾಟು ನಡೆಸುವ ದೇಶದ ಬ್ಯಾಂಕ್‌ನ ವಿಶೇಷ ರೂಪಾಯಿ ಖಾತೆಯನ್ನು ತಮ್ಮಲ್ಲಿ ಆರಂಭಿಸಬೇಕು ಎಂದು ಆರ್‌ಬಿಐ ಹೇಳಿದೆ. ಹೊಸ ವ್ಯವಸ್ಥೆಯು ಭಾರತದ ರಫ್ತು ವಹಿವಾಟುದಾರರಿಗೆ ಮುಂಚಿತವಾಗಿ ರೂಪಾಯಿಯಲ್ಲಿ ಪಾವತಿ ಸ್ವೀಕರಿಸಲು ನೆರವಾಗಬಹುದು ಎನ್ನಲಾಗಿದೆ.

ದಿನಾಂಕ : 22.07.2022ರಂದು ಪಟ್ಟಣ ಸಹಕಾರ ಬ್ಯಾಂಕುಗಳ ನಿರ್ದೇಶಕ ಮಂಡಳಿ ಸದಸ್ಯರಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕರಣ

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ದಿನಾಂಕ: 22ನೇ ಜುಲೈ 2022ರ ಶುಕ್ರವಾರದಂದು ಪಟ್ಟಣ ಸಹಕಾರ ಬ್ಯಾಂಕುಗಳ ನಿರ್ದೇಶಕ ಮಂಡಳಿ ಸದಸ್ಯರಿಗೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕರಣವನ್ನು ಶ್ರೀ ಸಂಗಮೇಶ್ವರ ಕಲ್ಯಾಣ ಮಂಟಪ, ಕೂಡಲಸಂಗಮ ಇಲ್ಲಿ, ಏರ್ಪಡಿಸಲಾಗಿದೆ.

ಸದರಿ ಕಾರ್ಯಕ್ರಮವನ್ನು ದಿನಾಂಕ : 22.07.2022ರಂದು ಬೆಳಿಗ್ಗೆ 8.30 ಗಂಟೆಗೆ ಉಪಹಾರ ಹಾಗೂ ನೋಂದಣಿಯೊಂದಿಗೆ ಪ್ರಾರಂಭಿಸಲಾಗುವುದು. ಈ ವಿಚಾರ ಸಂಕರಣದಲ್ಲಿ “ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಆಡಳಿತ ಮಂಡಳಿ ನಿರ್ದೇಶಕರ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಪಾತ್ರ, ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳು, ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಸಾಲ ವಸೂಲಾತಿ ನಿರ್ವಹಣೆ, ಕಂಪ್ಯೂಟರ್ ತಂತ್ರಜ್ಞಾನದಲ್ಲಿ ಇತ್ತೀಚಿನ ಬೆಳವಣಿಗೆ ಮತ್ತು ಪರಿಹಾರಗಳು ವಿಷಯಗಳ ಕುರಿತು ನುರಿತ ತಜ್ಞರುಗಳು ಉಪನ್ಯಾಸ ನೀಡಲಿದ್ದಾರೆ.

ಈ ವಿಚಾರ ಸಂಕರಣದಲ್ಲಿ ಒಂದು ಬ್ಯಾಂಕಿನಿಂದ ಗರಿಷ್ಠ 4 (ನಾಲ್ಕು) ಜನರು ಭಾಗವಹಿಸಬಹುದಾಗಿದೆ. ಸದರಿ ವಿಚಾರ ಸಂಕರಣದಲ್ಲಿ ಭಾಗವಹಿಸುವ ಪ್ರತಿನಿಧಿಗಳು ಮಹಾಮಂಡಳದಲ್ಲಿ ದಿನಾಂಕ : 21.07.2022 ರೊಳಗಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಈ ವಿಚಾರ ಸಂಕರಣದಲ್ಲಿ ತಾವುಗಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎಸ್. ಕೇರೂರೆಯವರು ತಿಳಿಸಿದ್ದಾರೆ.



ಬಾಗಲಕೋಟೆ ಜಿಲ್ಲೆ, ಹುನಗುಂದ ತಾಲ್ಲೂಕಿನ, ಸೂಳೇಭಾವಿ ಪಟ್ಟಣದಲ್ಲಿ ಕೇಂದ್ರ ಕಛೇರಿ ಹೊಂದಿ 2022 ರಲ್ಲಿ ಬೆಳ್ಳಿ ಮಹೋತ್ಸವ ಆಚರಿಸಿಕೊಂಡಿರುವ ಶ್ರೀ ಗಾಯತ್ರಿ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ. ಕಲಬುರ್ಗಿ, ಉಪಾಧ್ಯಕ್ಷರಾದ ಸಂಗಪ್ಪ ಲ. ಕರಡಿ, ಸಂಘದ ಎಲ್ಲಾ ಆಡಳಿತ ಮಂಡಳಿ ಸದಸ್ಯರು ರಾಷ್ಟ್ರೀಯ ಸಹಕಾರ ಪಟ್ಟಣ ಬ್ಯಾಂಕುಗಳ ಮತ್ತು ಪತ್ತಿನ ಸಹಕಾರ ಸಂಘಗಳ ಮಹಾಮಂಡಳ ನಿ. ನವದೆಹಲಿ ಇದರ ನಿರ್ದೇಶಕರಾದ ಶ್ರೀ ಕೆ.ಕಾಳಪ್ಪ ರವರನ್ನು ಮತ್ತು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ರುದ್ರೇಗೌಡ ರವರನ್ನು ಸ್ವಾಗತಿಸಿ, ಸನ್ಮಾನಿಸಿದರು.

8ನೇ ಬ್ಯಾಂಕ್ ಡಿಪೋಸಿಟ್ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್(ಡಿಯುಸಿಜಿಎಂ)ನ ಸಂಪರ್ಕ ತರಗತಿಗಳು ದಿನಾಂಕ : 23.07.2022 ಮತ್ತು 24.07.2022ರಂದು ಜರುಗಲಿವೆ

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸರ್ಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ “ಡಿಪೋಸಿಟ್ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್” ಕೋರ್ಸ್‌ನ್ನು ಈಗಾಗಲೇ ಪ್ರಾರಂಭಿಸುತ್ತದೆ. ಸದರಿ ಕೋರ್ಸ್‌ಗೆ ಈಗಾಗಲೇ ತಾವು ಅಭ್ಯರ್ಥಿಯಾಗಿ ಪ್ರವೇಶ ಪಡೆದಿರುತ್ತೀರಿ. ಸಂಪರ್ಕ (ಕಾಂಟಾಕ್ಟ್ ಕ್ಲಾಸ್)ತರಗತಿಗಳು ಆರ್‌ಐಸಿಎಂ (ಪ್ರಾದೇಶಿಕ ಸರ್ಕಾರ ನಿರ್ವಹಣಾ ಸಂಸ್ಥೆ, ಬೆಂಗಳೂರು) ಬೆಂಗಳೂರು ಇವರು ದಿನಾಂಕ : 23.07.2022 & ದಿನಾಂಕ : 24.07.2022ರಂದು ಬೆಳಿಗ್ಗೆ 10.00 ಗಂಟೆಯಿಂದ ಸಾಯಂಕಾಲ 05.00 ಗಂಟೆಯವರೆಗೆ ಬೆಂಗಳೂರು, ಆರ್‌ಐಸಿಎಂ, ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-70 ಮತ್ತು ಬೆಳಗಾವಿಯ ಮಹಾಮಂಡಳದ ಕಛೇರಿ, ನಂ.ಸಿಎ-3, ಅಟೋನಗರ, (ಆರ್‌ಟಿಐ ಮೈದಾನದ ಹತ್ತಿರ), ಬೆಳಗಾವಿ-590015.

ಈ ಕೇಂದ್ರಗಳಲ್ಲಿ ಸಂಪರ್ಕ ತರಗತಿಗಳು ಜರುಗಲಿವೆ. ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಂಡ ಪರೀಕ್ಷಾ ಕೇಂದ್ರದಲ್ಲಿ ಸಂಪರ್ಕ ತರಗತಿಗಳಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. ಈಗಾಗಲೇ ತಮ್ಮ ಇ-ಮೇಲ್ ವಿಳಾಸಕ್ಕೆ ಸಂಪರ್ಕ ತರಗತಿ, ಲಿಖಿತ ಪರೀಕ್ಷೆಯ ಸ್ಥಳ, ವಿಷಯ, ವೇಳಾಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಸಂಪರ್ಕಾಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬಹುದಾಗಿದೆ.

ಪಟ್ಟಣ ಸರ್ಕಾರ ಬ್ಯಾಂಕುಗಳ ಗಮನಕ್ಕೆ

ಮಹಾಮಂಡಳವು ಕಳೆದ ಎರಡು ವರ್ಷಗಳಿಂದ ಪಟ್ಟಣ ಸರ್ಕಾರ ಬ್ಯಾಂಕುಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ವಾಟ್ಸಾಪ್ ಗ್ರೂಪ್‌ಗಳನ್ನು ಪ್ರತ್ಯೇಕವಾಗಿ ರಚಿಸಿ ಪಟ್ಟಣ ಸರ್ಕಾರ ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಮುಖ ಸುತ್ತೋಲೆ, ಆದೇಶ, ವಾರಪತ್ರಿಕೆ ಮುಂತಾದವುಗಳನ್ನು ವಾಟ್ಸಾಪ್ ಗ್ರೂಪ್‌ಗಳಿಗೆ ಕಳುಹಿಸಿಕೊಡಲಾಗುತ್ತಿದೆ. ತಮ್ಮ ಬ್ಯಾಂಕಿನ ಅಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಹೆಸರು ಮಹಾಮಂಡಳದ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸೇರಿಸಿದ್ದರೆ ಕೂಡಲೇ ತಮ್ಮ ಹೆಸರು, ಪದನಾಮ ಮತ್ತು ಮೊಬೈಲ್ ನಂಬರನ್ನು ಮಹಾಮಂಡಳದ ಇ-ಮೇಲ್ ವಿಳಾಸ : kscubfed@gmail.comಗೆ ಕಳುಹಿಸಿಕೊಟ್ಟಲ್ಲಿ ಸೇರ್ಪಡೆ ಮಾಡುವುದಾಗಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ತಿಳಿಸುತ್ತಾರೆ.

ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆ : ಆಮದು ದುಬಾರಿ

ನವದೆಹಲಿ : ಡಾಲರ್ ಎದುರು ರೂಪಾಯಿ ಮೌಲ್ಯವು ಕುಸಿಯುತ್ತ ಇರುವುದು ಕಚ್ಚಾ ತೈಲ ಹಾಗೂ ಹಲವು ಸರಕುಗಳ ಆಮದು, ವಿದೇಶಗಳಲ್ಲಿ ವ್ಯಾಸಂಗ ಮತ್ತು ವಿದೇಶ ಪ್ರವಾಸವನ್ನು ದುಬಾರಿಯಾಗಿಸಲಿದೆ. ಅಲ್ಲದೆ, ದೇಶದಲ್ಲಿ ಹಣದುಬ್ಬರ ಪ್ರಮಾಣವು ಇನ್ನಷ್ಟು ಹೆಚ್ಚಾಗುವ ಆತಂಕ ಇದೆ.

ಆದರೆ, ರಫ್ತು ವಹಿವಾಟಿನಲ್ಲಿ ತೊಡಗಿರುವವರು ಹೆಚ್ಚಿನ ಆದಾಯ ಕಾಣಲಿದ್ದಾರೆ. ದೇಶವು ಕಚ್ಚಾ ತೈಲ, ಕಲ್ಲಿದ್ದಲು, ಪ್ಲಾಸ್ಟಿಕ್ ವಸ್ತುಗಳು, ರಾಸಾಯನಿಕಗಳು, ಎಲೆಕ್ಟ್ರಾನಿಕ್ ಸರಕುಗಳು, ಅಡುಗೆ ಎಣ್ಣೆ, ರಸಗೊಬ್ಬರ, ಯಂತ್ರೋಪಕರಣಗಳು, ಚಿನ್ನ, ಮುತ್ತು, ಅಮೂಲ್ಯ ಹರಳುಗಳು, ಉಕ್ಕು ಮತ್ತು ಕಬ್ಬಿಣವನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತದೆ. ‘ಅಡುಗೆ ಎಣ್ಣೆ ಸೇರಿದಂತೆ ಆಮದಾಗುವ ಎಲ್ಲ ವಸ್ತುಗಳ ಬೆಲೆ ದುಬಾರಿಯಾಗಲಿದೆ. ಆದರೆ, ಅಡುಗೆ ಎಣ್ಣೆಗಳ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿಕೆಯಾಗುತ್ತಿರುವ ಕಾರಣ ರೂಪಾಯಿ ಮೌಲ್ಯ ಇಳಿಕೆಯ ಪರಿಣಾಮವು ಹೆಚ್ಚಿರಲಿಕ್ಕಿಲ್ಲ’ ಎಂದು ಸಾಲ್ಟೆಂಟ್ ಎಕ್ಸ್‌ಟ್ರಾಕ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ (ಎಸ್‌ಐಎ) ಕಾರ್ಯನಿರ್ವಾಹಕ ನಿರ್ದೇಶಕ ಬಿ.ವಿ. ಮೆಹ್ತಾ ಹೇಳಿದ್ದಾರೆ. ‘ಆಮದು ಮಾಡಿಕೊಳ್ಳುವ ಸರಕುಗಳ ಬೆಲೆ ಹೆಚ್ಚಾಗಿ, ತಯಾರಿಕಾ ವೆಚ್ಚ ಜಾಸ್ತಿಯಾಗುತ್ತದೆ. ಉದ್ದಿಮೆಗಳು ಇದನ್ನು ಗ್ರಾಹಕರಿಗೆ ವರ್ಗಾಯಿಸುತ್ತವೆ. ಆಗ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಬೆಲೆ ಏರಿಕೆ ಆಗುತ್ತದೆ’ ಎಂದು ರಫ್ತು ವಹಿವಾಟುದಾರರ ಒಕ್ಕೂಟ ಎಫ್‌ಐಇಒ ಮಹಾನಿರ್ದೇಶಕ ಅಜಯ್ ಸಹಾಯ್ ಹೇಳಿದ್ದಾರೆ.

ಜಿಎಸ್‌ಟಿ ದರ ಬದಲಾವಣೆ, ಜುಲೈ 18 ರಿಂದ ಜಾರಿ

ನವದೆಹಲಿ : ಆಸ್ವತ್ತೆಯ ರೂಮ್ ಬಾಡಿಗೆಗೆ ಜಿಎಸ್‌ಟಿ ವಿಧಿಸುವ ನಿರ್ಧಾರಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿರುವುದರ ನಡುವೆಯೇ ಕೇಂದ್ರ ಸರ್ಕಾರ ಶೇ.5 ರಫ್ತು ಜಿಎಸ್‌ಟಿ ವಿಧಿಸಿ ಅಧಿಸೂಚನೆ ಹೊರಡಿಸಿದ್ದು, ಜುಲೈ 18ರಿಂದ ಜಾರಿಗೆ ಬರಲಿದೆ.

ಜೂನ್ 28 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 47ನೇ ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಿದಂತೆ ಆಸ್ವತ್ತೆಗಳ ಜಿಎಸ್‌ಟಿ ದರ ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ(ಸಿಬಿಐಸಿ) ತಿಳಿಸಿದೆ. ಆರೋಗ್ಯ ಕ್ಷೇತ್ರವು ಹೆಚ್ಚಾಗಿ ಜಿಎಸ್‌ಟಿಯಿಂದ ವಿನಾಯಿತಿ ಪಡೆದಿದ್ದರೂ, ಕೊಠಡಿ ಬಾಡಿಗೆಗೆ ತೆರಿಗೆ

ವಿಧಿಸುವುದರಿಂದ ಇನ್ನು ಮುಂದೆ ಚಿಕಿತ್ಸಾ ವೆಚ್ಚವೂ ಹೆಚ್ಚಾಗುತ್ತದೆ.

ಜುಲೈ 18 ರಿಂದ ಈ ಸರಕುಗಳು ದುಬಾರಿಯಾಗಲಿವೆ

ಪ್ಯಾಕ್ ಮೊಸರು, ಲಸಿ ಮತ್ತು ಬೆಣ್ಣೆ ಹಾಲಿನ ಬೆಲೆಗಳು ಹೆಚ್ಚಾಗಲಿವೆ. ಜುಲೈ 18 ರಿಂದ ಇವುಗಳ ಮೇಲೆ ಶೇ. 5 ರಫ್ತು ಜಿಎಸ್‌ಟಿ ವಿಧಿಸಲಾಗುತ್ತದೆ, ಇದು ಮೊದಲು ಅನ್ವಯಿಸುತ್ತಿರಲಿಲ್ಲ. ಚೆಕ್‌ಬುಕ್ ವಿತರಿಸಲು ಬ್ಯಾಂಕುಗಳು ಈ ಹಿಂದೆ ವಿಧಿಸುತ್ತಿದ್ದ ಸೇವಾ ತೆರಿಗೆ ಇದೀಗ ಶೇ.18 ರಫ್ತು ಜಿಎಸ್‌ಟಿ ಆಕರ್ಷಿಸಲಿದೆ.

ಆಸ್ವತ್ತೆಗಳಲ್ಲಿ ರೂ 5,000 (ಐಸಿಯು ಅಲ್ಲದ) ಕ್ಕಿಂತ ಹೆಚ್ಚಿನ ಕೊಠಡಿಗಳ ಬಾಡಿಗೆಗೆ ಶೇ.5 ರಫ್ತು ಜಿಎಸ್‌ಟಿ ವಿಧಿಸಲಾಗುತ್ತಿದೆ. ಇವುಗಳ ಹೊರತಾಗಿ, ಇದೀಗ ಅಲ್ಲಾಸ್ ನಕ್ಷೆಯು ಶೇ.12 ರಫ್ತು ಜಿಎಸ್‌ಟಿ ಆಕರ್ಷಿಸಲಿದೆ.

ಬಹು ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದುವುದು ಉತ್ತಮವೇ? ಅದರ ಪರಿಣಾಮಗಳೇನು?

► ಶಾರ್ವರಿ

ಭಾರತದಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದೆ. ಅದರಲ್ಲೂ ಕೊವಿಡ್ ಬಿಕ್ಕಟ್ಟಿನ ನಂತರ ಬಳಕೆ ಮತ್ತು ಹೆಚ್ಚಾಗಿದೆ. ಕ್ರೆಡಿಟ್ ಕಾರ್ಡ್ ತಕ್ಷಣದ ಮತ್ತು ಬಡ್ಡಿ ಇಲ್ಲದಂತೆ ಅಲ್ಪಾವಧಿಯ ಸಾಲ ದೊರೆಯುತ್ತದೆ. ಈಚಿನ ದಿನಗಳಲ್ಲಿ ಒಂದಕ್ಕಿಂತ ಹೆಚ್ಚು ಕಾರ್ಡ್‌ಗಳನ್ನು ತಮ್ಮ ಅನುಕೂಲಕ್ಕೆ ಬಳಸುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಸಂಗತಿ.

ನೀವು ಹೊಸ ಕ್ರೆಡಿಟ್‌ಗಾಗಿ ಅರ್ಜಿ ಸಲ್ಲಿಸಿದಾಗ, ನಿಮ್ಮ ಕ್ರೆಡಿಟ್ ಅಪಾಯದ ಮಟ್ಟವನ್ನು ಉಹಿಸಲು ಸಾಲದಾತರು ನಿಮ್ಮ ಸ್ಕೋರ್‌ಗಳನ್ನು ಬಳಸುತ್ತಾರೆ. ತಾತ್ಕಿಕವಾಗಿ, ನಿಮ್ಮ ಸ್ಕೋರ್ ಹೆಚ್ಚು, ಸುಲಭವಾದ ಕ್ರೆಡಿಟ್ (ಸಾಲ, ಕ್ರೆಡಿಟ್ ಕಾರ್ಡ್) ಅನುಮೋದನೆಯನ್ನು ಪಡೆಯುವ ಸಾಧ್ಯತೆಗಳು ಉತ್ತಮವಾಗಿರುತ್ತದೆ. ಹೆಚ್ಚಿನ ಕ್ರೆಡಿಟ್‌ಕಾರ್ಡ್ ಏಕಕಾಲದಲ್ಲಿ ಅನೇಕ ಹೊಸ ಸಾಲಗಳಿಗೆ ಅನುಮೋದನೆ ಪಡೆಯಬಹುದಾಗಿರುವುದರಿಂದ ಇದು ಕ್ರೆಡಿಟ್ ಅಂಕಗಳ ಮೇಲೆಯೂ ಹಾನಿ ಮಾಡುತ್ತದೆ. ಕಡಿಮೆ ಕ್ರೆಡಿಟ್ ಸ್ಕೋರ್ ಎಂದರೆ ನಿಮಗೆ ಹಣವನ್ನು ನೀಡುವ ಹೆಚ್ಚಿನ ಅಪಾಯ. ಆದ್ದರಿಂದ, ಸಾಲದಾತರು ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳ ಮೇಲೆ ಹೆಚ್ಚಿನ ಬಡ್ಡಿ ದರವನ್ನು ವಿಧಿಸುವ ಮೂಲಕ ಈ ಅಪಾಯವನ್ನು ಪಾವತಿಸುವಂತೆ ಮಾಡುತ್ತಾರೆ.

ಬಹು ಕ್ರೆಡಿಟ್ ಕಾರ್ಡ್ ಹೊಂದಿರುವುದು ಒಳ್ಳೆಯದೇ? ಸಂಭಾವ್ಯ ಗ್ರಾಹಕರಿಗೆ ಬ್ಯಾಂಕುಗಳು ಮತ್ತು ಕಾರ್ಡ್ ವಿತರಕರು ತಮ್ಮ ಅತ್ಯುತ್ತಮ ಆಫರ್‌ಗಳು ಹಾಗೂ ರಿಯಾಯಿತಿಗಳ ಬಗ್ಗೆ ಆಗಾಗ್ಗೆ ತಿಳಿಸುತ್ತಾರೆ.

ಇದು ಗ್ರಾಹಕರನ್ನು ಆಕರ್ಷಿಸುವ ಜೊತೆಗೆ ಆದಾಯ ಹೆಚ್ಚಿಸುವ ಮಾರ್ಗವೂ ಆಗಿದೆ. ಉನ್ನತ ಕ್ರೆಡಿಟ್ ಕಾರ್ಡ್‌ದಾರರಿಗೆ ಉತ್ತಮ ರಿಯಾಯಿತಿ ನೀಡುವುದು ಹಾಗೂ ಕೊಡುಗೆಗಳನ್ನು ನೀಡುವ ಮೂಲಕ ಉತ್ತೇಜಿಸುವ ವಿಧಾನವೂ ಆಗಿದೆ. ಇದರಿಂದ ನಾವು ಅನನುಕೂಲಗಳನ್ನು ತಪ್ಪಿಸಬೇಕಾದರೆ, ಪ್ರತಿ ಉದ್ದೇಶಗಳಿಗಾಗಿ ಬೇರೆ ಬೇರೆ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದಿರಬೇಕು. ಪ್ರವಾಸದಂತಹ ವಿಶೇಷ ಪ್ರಾಕೇಜ್‌ಗಳಿಗೆ ರಿಯಾಯಿತಿ ಪಡೆಯುವಾಗ ಪರ್ಯಾಯವಾಗಿ ಬಡ್ಡಿದರ ಮುಕ್ತ ಒಪ್ಪಂದ ಮಾಡಿಕೊಳ್ಳಬಹುದು. ಕ್ಯಾಶ್ ಬ್ಯಾಕ್ ನಂತಹ ಕೊಡುಗೆಗಳ ಆಯ್ಕೆಯೂ ಇದರಲ್ಲಿ ಇರುತ್ತದೆ. ಎಲ್ಲ ರೀತಿಯ ಕಾರ್ಡ್‌ಗಳನ್ನು ಹೊಂದಿರದ ಹೊರತು ವಿಶೇಷ ರಿಯಾಯಿತಿಗಳನ್ನು ಪಡೆಯಲು ಸಾಧ್ಯವಿಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ನೀವು ಎಷ್ಟು ಕ್ರೆಡಿಟ್ ಕಾರ್ಡ್ ಹೊಂದಿರಬೇಕು? : ಈ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ. ಕನಿಷ್ಠ ಸಂಖ್ಯೆಯ ಕ್ರೆಡಿಟ್ ಕಾರ್ಡ್‌ಗಳನ್ನು ವ್ಯಾಖ್ಯಾನಿಸಲಾಗಿಲ್ಲ. ಹಲವಾರು ಕ್ರೆಡಿಟ್ ಕಾರ್ಡ್‌ಗಳಿಗೆ ತ್ವರಿತವಾಗಿ ಸೈನ್ ಅಪ್ ಮಾಡುವುದು ಒಳ್ಳೆಯದಲ್ಲ ಎಂಬುದನ್ನು ನೆನಪಿನಲ್ಲಿಡಬೇಕು. ಈ ನಡವಳಿಕೆಯು ಕ್ರೆಡಿಟ್ ಕಾರ್ಡ್ ಪೂರೈಕೆದಾರರಿಗೆ ಅಪಾಯದ ಸಂಕೇತವನ್ನು ಹೆಚ್ಚಿಸುತ್ತದೆ. ಏಕೆಂದರೆ ನಿಮ್ಮ ಹಣವನ್ನು ನೀವು ಚೆನ್ನಾಗಿ ನಿಭಾಯಿಸಲು ಸಾಧ್ಯವಿಲ್ಲ ಎಂಬುದು ಇದರಿಂದಲೇ ಗೊತ್ತಾಗಿಬಿಡುತ್ತದೆ. ನಿಮ್ಮ ಹಾಗೂ ಹೋಗು ಕ್ರಿಯೆಗಳು ತಮ್ಮ ಹಣಕಾಸಿನ ಮೇಲೆ ಹೆಚ್ಚಿನ ಅಪಾಯವನ್ನುಂಟು ಮಾಡುತ್ತವೆ ಎಂದು ಅವರು ಭಾವಿಸಿದರೆ, ಅವರು ನಿಮ್ಮ ಖಾತೆಯನ್ನು ಸಂಭಾವ್ಯವಾಗಿ ರದ್ದುಗೊಳಿಸಬಹುದು. ಅಲ್ಲದೇ ನೀವು ಹಲವಾರು ಕ್ರೆಡಿಟ್ ಕಾರ್ಡ್‌ಗಳಿಗೆ ತ್ವರಿತವಾಗಿ ಅರ್ಜಿ ಸಲ್ಲಿಸಿದರೆ



ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಬಹುದು. ನೀವು ಹಲವಾರು ಕ್ರೆಡಿಟ್ ಕಾರ್ಡ್‌ಗಳಿಗೆ ತ್ವರಿತವಾಗಿ ಅರ್ಜಿ ಸಲ್ಲಿಸಿದಾಗ ಮಾಡಿದ ಕ್ರೆಡಿಟ್ ವರದಿ ವಿಚಾರಣೆಗಳ ಸಂಖ್ಯೆಯು ನಿಮ್ಮ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಬಹುದು. ಹೆಚ್ಚುವರಿಯಾಗಿ, ಏಕಕಾಲದಲ್ಲಿ ಅನೇಕ ಹೊಸ ಸಾಲಗಳಿಗೆ ಅನುಮೋದನೆ ಪಡೆಯುವುದು ನಿಮ್ಮ ಕ್ರೆಡಿಟ್‌ಗೆ ಹಾನಿ ಮಾಡುತ್ತದೆ.

ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ : ನೀವು ಉತ್ತಮ ಸ್ಕೋರ್ ಹೊಂದಿದ್ದರೆ, ಉತ್ತಮ ಬಡ್ಡಿದರಗಳಿಗಾಗಿ ನೀವು ಮಾತುಕತೆ ನಡೆಸಬಹುದು. ಒಂದು ವೇಳೆ ಕಳಪೆ ಅಂಕಗಳನ್ನು ಹೊಂದಿದ್ದರೆ ಹೆಚ್ಚಿನ ಬಡ್ಡಿದರ ಪಾವತಿಸಬೇಕಾಗುತ್ತದೆ. ಆರ್ಥಿಕತೆಗೂ ಧಕ್ಕೆಯುಂಟಾಗುತ್ತದೆ. ನೀವು ಕಡಿಮೆ ಬ್ಯಾಲೆನ್ಸ್‌ಗಳೊಂದಿಗೆ ಅನೇಕ ಕ್ರೆಡಿಟ್ ಕಾರ್ಡ್‌ಗಳನ್ನು ಹೊಂದಿದ್ದರೆ, ನಿಮ್ಮ ಒಟ್ಟಾರೆ ಸಾಲ-ಕ್ರೆಡಿಟ್ ಅನುಪಾತವು ಕಡಿಮೆ ಇರುತ್ತದೆ.

ನಿಮ್ಮ ಕ್ರೆಡಿಟ್ ಸ್ಕೋರ್ ಕಳಪೆಯಾಗಿದ್ದರೆ : ನಿಮ್ಮ ಕ್ರೆಡಿಟ್ ಸ್ಕೋರ್ ಕಳಪೆಯಾಗಿದ್ದರೆ, ಅನೇಕ ಸಾಲದಾತರು ನಿಮಗೆ ಹಣವನ್ನು ನೀಡಲು ಅಪಾಯವನ್ನು ತೆಗೆದುಕೊಳ್ಳುವುದಿಲ್ಲ. ಆದ್ದರಿಂದ, ನೀವು ಕಳಪೆ ಕ್ರೆಡಿಟ್‌ನೊಂದಿಗೆ ಸಾಲ ಅಥವಾ ಕ್ರೆಡಿಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದರೆ, ನಿಮ್ಮ ಅರ್ಜಿಯನ್ನು ನಿರಾಕರಿಸಬಹುದು. ಹಾಗಾಗಿ ಆದ್ದರಿಂದ ಸಮತೋಲನವನ್ನು ಉಳಿಸಿಕೊಂಡು ಹೆಚ್ಚಿನ ಮಿತಿಗಳೊಂದಿಗೆ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು. ಕಠಿಣ ವಿಚಾರಣೆಯು ಹಾನಿಕಾರಕವನ್ನು ತಡೆಗಟ್ಟಲು ಪ್ರಸ್ತುತ ಅರ್ಜಿ ಸಲ್ಲಿಸಿದ ಕಾರ್ಡ್‌ನಲ್ಲಿ ಮಿತಿ ಹೆಚ್ಚಿಸುವಂತೆ ಕೇಳಬಹುದು.

ಅಂತಿಮ ತೀರ್ಮಾನವೇನು? : ಅನೇಕ ಕಾರ್ಡ್‌ಗಳು ಹೊಂದಿರುವವರು ಸಂವೇದನಾಶೀಲವಾಗಿ ನಿರ್ವಹಿಸಿದಾಗ ಅನೇಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಆದರೆ ಬಹು ಕ್ರೆಡಿಟ್‌ಕಾರ್ಡ್‌ಗಳನ್ನು ಹೊಂದಿರುವುದು ಸ್ಮಾರ್ಟ್ ಪರಿಕಲ್ಪನೆ ಅಲ್ಲ. ಪ್ರತಿ ಖಾತೆಗೆ ಸಂಬಂಧಿಸಿದ ಪಾವತಿಯ ದಿನಾಂಕಗಳು ಮತ್ತು ಕ್ರೆಡಿಟ್ ಮಿತಿಗಳನ್ನು ನೆನಪಿನಲ್ಲಿಡಬೇಕು. ಪ್ರತಿ ಕಾರ್ಡ್‌ನಿಂದ ಒದಗಿಸಲಾದ ಕ್ರೆಡಿಟ್ ನಿಮ್ಮ ಕೆಲಸಗಳಿಗೆ ಅನುಕೂಲವಾಗಲು ನಿಮ್ಮ ಬ್ಯಾಲೆನ್ಸ್ ಮೊತ್ತವನ್ನು ಕಡಿಮೆ ಇರಿಸಿಕೊಳ್ಳಿ, ನಿಮ್ಮ ಬಾಕಿ ಪಾವತಿಗಳನ್ನು ಸಮಯಕ್ಕೆ ಮುಂಚಿತವಾಗಿ ಮಾಡಿ ಮತ್ತು ಪ್ರತಿ ಕಾರ್ಡ್‌ನ ವೈಶಿಷ್ಟ್ಯಕ್ಕಿಂತಲೂ ಹೆಚ್ಚಿನ ಕೆಲಸ ಮಾಡಬೇಕು.

» ನಿಮ್ಮ ಪ್ರಶ್ನೆ ನಮ್ಮ ಉತ್ತರ

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನಲ್ಲಿ ಒಂದು ಪತ್ತಿನ ಸಹಕಾರ ಸಂಘ ರೂ.40,00,000/- ಗಳನ್ನು ದಿನಾಂಕ : 17.10.2018 ರಿಂದ 17.10.2021ರವರೆಗೆ, 3 ವರ್ಷಗಳ ಅವಧಿಗೆ ಠೇವು ಇರಿಸಿದ್ದರು. ಬ್ಯಾಂಕಿನ ನಿಯಮಗಳ ಪ್ರಕಾರ ಸದರ ಸಂಘಕ್ಕೆ ದಿನಾಂಕ : 24.09.2021ರಂದು ಎಸ್.ಎಮ್.ಎಸ್ ಮೂಲಕ ಮುದ್ದತ್ತು ಮುಗಿಯುವ ಕುರಿತು ಸಂದೇಶ ರವಾನಿಸಲಾಗಿತ್ತು. ಆದರೆ ಸದರಿ ಸಂಘದವರು ಮುದ್ದತ್ತು ವಡಾಯಿಸುವ ನಿಯಮಕ್ಕೆ ಅವಶ್ಯಕ ದಾಖಲಾತಿಗಳನ್ನು ಬ್ಯಾಂಕಿಗೆ ಪೂರೈಸಿರಲಿಲ್ಲ. ಹೀಗಾಗಿ ಸದರ ಠೇವಣಿ ಮುದ್ದತ್ತು ವಡಾಯಿಸಲು ಸಾಧ್ಯವಾಗದೇ ಹಾಗೇ ಉಳಿದಿತ್ತು. ಈಗ ಸದರ ಸಂಘದವರು ದಿನಾಂಕ : 16.06.2022ಕ್ಕೆ ಬ್ಯಾಂಕಿಗೆ ಈ ಎಲ್ಲಾ ಅವಶ್ಯಕ ದಾಖಲಾತಿ ಪೂರೈಸಿ ಸದರ ಠೇವಣಿಯ ಮುದ್ದತ್ತು ದಿನಾಂಕ : 17.10.2021ರಿಂದ 17.10.2022ರವರೆಗೆ ರೂ.40,00,000=00 + ಬಡ್ಡಿ ರೂ.8,53,630=00 ಒಟ್ಟು ರೂ.48,53,630=00 ಗಳಿಗೆ ವಡಾಯಿಸಿ ಕೊಡಲು ಮನವಿ ಮಾಡಿದ್ದಾರೆ. ನಾವು ಆರ್.ಬಿ.ಎ ನಿರ್ದೇಶನದ ಪ್ರಕಾರ ಠೇವಣಿಯ ಮುದ್ದತ್ತು ಮುಗಿದ ದಿನಾಂಕದಿಂದ ನವೀಕರಣ ಮಾಡದೇ ಇದ್ದರೆ ಈಗ ಮುದ್ದತ್ತು ವಡಾಯಿಸಲು ಬಂದ ದಿನಾಂಕದವರೆಗೆ ಉಳಿತಾಯ ಠೇವು ರಕಂಗೆ ನೀಡುವ ಬಡ್ಡಿದರದಂತೆ (2.75%) ಲೆಕ್ಕ ಹಾಕಿ ಕೊಡಬೇಕಾಗುತ್ತದೆ ಅಂತಾ ತಿಳಿಸಿದ್ದೇವೆ.

ಸದರಿಯವರು "ನಾವು 2014 ರಿಂದ ಬ್ಯಾಂಕಿನೊಡನೆ ವ್ಯವಹರಿಸುತ್ತ ಬಂದಿದ್ದು, ಸಂಪೂರ್ಣ ವ್ಯವಹಾರವನ್ನು ತಮ್ಮಲ್ಲಿ ಮಾಡುತ್ತಾ ಬಂದಿದ್ದು, ಠೇವಣಿಯನ್ನು

ಬೇರೆ ಎಲ್ಲಿಯೂ ಇಡದೇ ತಮ್ಮಲ್ಲಿಯೇ ವ್ಯವಹರಿಸುತ್ತ ಬಂದಿರುತ್ತೇವೆ" ಎಂದು ಹೇಳಿ ಸದರ ಪ್ರಕರಣವನ್ನು ವಿಶೇಷ ಪ್ರಕರಣ ಅಂತಾ ಪರಿಗಣಿಸಿ ಮುದ್ದತಿ ಠೇವಿಗೆ ಮುದ್ದತ್ತು ಮುಗಿದ ಅವಧಿಗೆ ಮುದ್ದತಿ ಠೇವಿಗೆ ಇರುವ ಬಡ್ಡಿ ದರ ನೀಡಿ ನವೀಕರಣ ಮಾಡಿಕೊಡಲು ಮನವಿ ಮಾಡಿದ್ದಾರೆ. ಆದ್ದರಿಂದ ತಾವು ಮೇಲ್ಕಂಡ ವಿಷಯವನ್ನು ಪರಿಗಣಿಸಿ ಅವರ ಮನವಿಯಂತೆ ವಿಶೇಷ ಪ್ರಕರಣಗಳಲ್ಲಿ ಬ್ಯಾಂಕು ಮಾನ್ಯತೆ ನೀಡಬಹುದೋ ಹೇಗೆ ಎಂಬುದನ್ನು ತಿಳಿಸಿ ಮಾರ್ಗದರ್ಶನ ನೀಡಬೇಕಾಗಿ ವಿನಂತಿ.

- ಪಟ್ಟಣ ಸಹಕಾರ ಬ್ಯಾಂಕ್ ಲಿ., ಹಾವೇರಿ ಜಿಲ್ಲೆ.

ಉತ್ತರ : ದಿನಾಂಕ : ಜುಲೈ 2, 2021ರ ರಿಜರ್ವ್ ಬ್ಯಾಂಕಿನ ಮಾಸ್ಟರ್ ಡೈರೆಕ್ಷನ್ ಪ್ರಕಾರ ಠೇವಣಿ ಮುಕ್ತಾಯಗೊಂಡ ದಿನಾಂಕದಿಂದ ಠೇವಣಿ ನವೀಕರಿಸದೆ ಇದ್ದರೆ, ಮುದ್ದತಿ ಠೇವಣಿಯ ಮುಕ್ತಾಯದ ದಿನದಿಂದ ಬ್ಯಾಂಕಿನಲ್ಲಿ ಠೇವಣಿ ಉಳಿಯುವ ಅವಧಿಯವರೆಗೆ ಉಳಿತಾಯ ಖಾತೆಗೆ ನೀಡುವ ಬಡ್ಡಿ ದರ ಮತ್ತು ಠೇವಣಿಗೆ ನೀಡುವ ಬಡ್ಡಿದರ ಇದರಲ್ಲಿ ಯಾವುದು ಕನಿಷ್ಠ ಬಡ್ಡಿದರ ಇರುತ್ತದೆಯೋ ಅದನ್ನು ನೀಡಬೇಕು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಕಲಂ 35A ಯಿಂದ ರಿಜರ್ವ್ ಬ್ಯಾಂಕಿಗೆ ದತ್ತವಾದ ಅಧಿಕಾರವನ್ನು ಉಪಯೋಗಿಸಿ ರಿಜರ್ವ್ ಬ್ಯಾಂಕು ಈ ನಿರ್ದೇಶನವನ್ನು ನೀಡಿದೆ.

ಈ ನಿರ್ದೇಶನವನ್ನು ಉಲ್ಲಂಘಿಸಿದಲ್ಲಿ ಬ್ಯಾಂಕಿನ ಮೇಲೆ ರಿಜರ್ವ್ ಬ್ಯಾಂಕು ಕಠಿಣ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ, ರಿಜರ್ವ್ ಬ್ಯಾಂಕಿನ ನಿರ್ದೇಶನವನ್ನು ಉಲ್ಲಂಘಿಸುವ ಅಧಿಕಾರ ಬ್ಯಾಂಕಿಗೆ ಇಲ್ಲ. ಇಂತಹ ಸನ್ನಿವೇಶ ಮರುಕಳಿಸದಿರಲು, ಮುದ್ದತಿ ಠೇವಣಿ ತೆರೆಯುವ ಸಮಯದಲ್ಲೇ, ಠೇವಣಿ ಮುಕ್ತಾಯದ ನಂತರ ಮೊತ್ತವನ್ನು ಉಳಿತಾಯ ಖಾತೆಗೆ ಜಮಾ ಮಾಡಬೇಕೇ ಅಥವಾ ಠೇವಣಿಯನ್ನು ನವೀಕರಿಸಬೇಕೇ ಎಂದು ಠೇವಣಿದಾರರಿಂದ ಸ್ಪಷ್ಟ ಆದೇಶ ಪಡೆಯಬೇಕು.

ಸಾಲದ ಬಡ್ಡಿದರ ಶೇ 0.10ರಷ್ಟು ಹೆಚ್ಚಿಸಿದ ಎಸ್‌ಬಿಐ

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಶುಕ್ರವಾರದಿಂದ ಜಾರಿಗೆ ಬರುವಂತೆ ಎಂಸಿಎಲ್‌ಆರ್ ಆಧರಿಸಿದ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ 0.10ರಷ್ಟು ಹೆಚ್ಚಿಸಿದೆ. ಬ್ಯಾಂಕಿನ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಆರು ತಿಂಗಳ ಅವಧಿಯ ಸಾಲದ ಬಡ್ಡಿದರವು ಶೇ 7.35ರಿಂದ ಶೇ 7.45ಕ್ಕೆ ಏರಿಕೆ ಆಗಿದೆ. ವಾಹನ, ಗೃಹ ಮತ್ತು ವೈಯಕ್ತಿಕ ಉದ್ದೇಶಕ್ಕೆ ಪಡೆಯುವ ಒಂದು ವರ್ಷದ ಅವಧಿಯ ಸಾಲದ ಬಡ್ಡಿದರವು ಶೇ 7.40ರಿಂದ ಶೇ 7.50ಕ್ಕೆ ಏರಿಕೆ ಆಗಿದೆ.



ಐಟಿಆರ್ ಸಲ್ಲಿಕೆಗೆ ಜುಲೈ 31 ಕೊನೆ ದಿನ

ಹೊಸದಿಲ್ಲಿ : 2021-22ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ. ಆದರೆ ಇದುವರೆಗೂ ಕೇವಲ 99 ಲಕ್ಷ ಐಟಿ ರಿಟರ್ನ್ಸ್‌ಗಳಷ್ಟೇ ಫೈಲ್ ಆಗಿವೆ. ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಹಳೆಯ ಐಟಿ ರಿಟರ್ನ್ಸ್ ಸಲ್ಲಿಕೆಯ ಮಾಹಿತಿ ಕಾಣಿಸದೇ ಇರುವುದು ಸೇರಿದಂತೆ ಹಲವು ತಾಂತ್ರಿಕ ದೋಷಗಳು ಸಲ್ಲಿಕೆ ವಿಳಂಬಕ್ಕೆ ಕಾರಣವಾಗಿವೆ. ಇನ್ನೂ 6.5 ಕೋಟಿ ಜನರು ಐಟಿಆರ್ ಸಲ್ಲಿಸುವುದು ಬಾಕಿ ಇದೆ. ಈ ಬಾರಿಯೂ ಗಡುವು ವಿಸ್ತರಣೆಯಾಗುವ ನಿರೀಕ್ಷೆ ಇದೆ. ಒಂದೊಮ್ಮೆ ವಿಸ್ತರಣೆ ಆಗದಿದ್ದರೆ, ಜುಲೈ ನಂತರ ಸಲ್ಲಿಸಿದಲ್ಲಿ ದಂಡ ತೆರಬೇಕಾಗಬಹುದು ಎಂದು ಮೂಲಗಳು ಹೇಳಿವೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಚೀನಾದ ವಾಂಗ್‌ಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
- ಪಂಜಾಬ್‌ನಲ್ಲಿ ಸುಮಾರು 51 ಲಕ್ಷ ಕುಟುಂಬಗಳಿಗೆ 300 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೇಳಿದ್ದಾರೆ.
- ಮುಂಬರುವ ಸಂಸತ್ ಮುಂಗಾರು ಅಧಿವೇಶನದಲ್ಲಿ 1867 ಬದಲಾಗಿ ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ, 2022 ಅನ್ನು ಜಾರಿಗೆ ತರಲಾಗುತ್ತಿದೆ ಜೊತೆಗೆ ಪುಸ್ತಕಗಳ ಮುದ್ರಣ ಮತ್ತು ನೋಂದಣಿ ಮಸೂದೆಗಳನ್ನು ಮಂಡಿಸಲಾಗುತ್ತಿದೆ.
- ಬಿಹಾರ ಸರ್ಕಾರದ ಉದ್ಯೋಗಿಗಳು ಎರಡನೇ ಬಾರಿಗೆ ಮದುವೆಯಾಗಲು ಬಯಸಿದಲ್ಲಿ ತಮ್ಮ ಇಲಾಖೆಗಳಿಗೆ ಸೂಚಿಸಬೇಕು ಮತ್ತು ಅಗತ್ಯ ಅನುಮತಿಯನ್ನು ಪಡೆದ ನಂತರವೇ ಮುಂದುವರಿಯಬೇಕು ಎಂದು ಅಲ್ಲಿನ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

- ಪ್ರಧಾನಿ ನರೇಂದ್ರ ಮೋದಿ 296 ಕಿ.ಮೀ ಉದ್ದದ ಬುಂದೇಲ್ ಖಂಡ್ ಎಕ್ಸ್‌ಪ್ರೆಸ್ ವೇ ಉದ್ಘಾಟಿಸಿದ್ದು ಇದು ಉತ್ತರ ಪ್ರದೇಶದ ಏಳು ಜಿಲ್ಲೆಗಳ ಮೂಲಕ ಸಾಗಲಿದ್ದು, ಸುಮಾರು ರೂ. 14,850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
- ಮಹಿಳೆಯೊಬ್ಬರು ಸ್ವಇಚ್ಛೆಯಿಂದ ವ್ಯಕ್ತಿಯೊಬ್ಬನ ಜೊತೆ ಇದ್ದಾಗ ಸಂಬಂಧ ಹಾಳಾದರೆ ಆ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- ಸುಶೀಲಾ ತ್ರಿಪಾಠಿ ಅವರು ತಮ್ಮ ಮಗ ಅಮಿತ್ ಸಾಕಿದ್ದ ಮುದ್ದಿನ ನಾಯಿಯಿಂದ ಸಾವನ್ನಪ್ಪಿರುವ ದುರಾಡೃಷ್ಟಕರ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
- ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಲಾಲ್‌ಭಾಗ್‌ನಲ್ಲಿ ಆಗಸ್ಟ್ 5 ರಿಂದ 15ರವರೆಗೆ ನಡೆಸುವ ಫಲಪುಷ್ಪ ಪ್ರದರ್ಶನವನ್ನು ನಟರಾದ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿ ದು ಗ ರ ಅ ನಿ ಸಿ ಕೆ . . .



ಸಹಕಾರ ಸಚಿವರ ಹೇಳಿಕೆ ಸ್ವಾಗತಾರ್ಹ : ಮುಂದಿನ ದಿನಗಳಲ್ಲಿ ಸಹಕಾರ ಕ್ಷೇತ್ರವನ್ನು ಮುನ್ನಡೆಸಲು ಉತ್ತಮ ನಾಯಕತ್ವ ಸಹಕಾರಿಗಳಲ್ಲಿ ಬದ್ಧತೆ, ಸಿಬ್ಬಂದಿಗಳಲ್ಲಿ ವೃತ್ತಿಪರತೆ ಅಗತ್ಯ. ಈಗ ನಡೆಯುತ್ತಿರುವ ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಅಗತ್ಯವಿದೆ. ಉದ್ಯೋಗಾವಕಾಶಗಳನ್ನು ಕಲ್ಪಿಸಲು ತರಬೇತಿಯನ್ನು ಕಡ್ಡಾಯಗೊಳಿಸಲು ಮುಂದಿನ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ತರಲು ಚಿಂತಿಸಲಾಗಿದೆ ಎಂದು ನಮ್ಮ ಸಹಕಾರ ಸಚಿವರು ಹೇಳಿರುವುದು ಸ್ವಾಗತಾರ್ಹ.

▶▶ ಶಂಕರಮೂರ್ತಿ ಬಿ.ಎಲ್., ಶಿವಮೊಗ್ಗ

ಪ್ರತಿಭಾನ್ವಿತರಿಗೆ ಉದ್ಯೋಗ ಲಭಿಸಲಿದೆ : ಎಲ್ಲ ಸಹಕಾರ ಕ್ಷೇತ್ರಗಳಲ್ಲಿ ನಡೆಯುವ ನೇಮಕಾತಿಗಳನ್ನು ಒಂದೇ ವೇದಿಕೆಯಡಿ ತರಲು, ರಾಜ್ಯ ಸರ್ಕಾರ ಸಹಕಾರ ಪರೀಕ್ಷಾ ಪ್ರಾಧಿಕಾರ ರಚಿಸಲು ಮುಂದಾಗಿರುವುದು ಪ್ರಶಂಸಾರ್ಹವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಸಹಕಾರ ಕ್ಷೇತ್ರದ ಹುದ್ದೆ ಲಭಿಸಲಿದೆ.

▶▶ ಅರುಣಾ ಕಿರಣ್‌ಕುಮಾರ್ ಎಂ., ಬೆಳಗಾವಿ

ಸಂಪಾದಕರು :

ಪುಂಡಲಿಕ ಎನ್. ಕೇರೂರು,

ಮುಖ್ಯ ಕಾರ್ಯನಿರ್ವಹಣಾಧಿಕಾರಿ,

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ

ಬ್ಯಾಂಕುಗಳ ಮಹಾಮಂಡಳ ನಿ.,

ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, # 35, 3rd Cross, Sudhamanagar, Bangalore – 560027.